



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಬುಧವಾರ, ೧೮, ಮೇ, ೨೦೨೨(ವೈಶಾಖ, ೨೮, ಶಕವರ್ಷ, ೧೯೪೪) BENGALURU, WEDNESDAY, 18, MAY, 2022(VAISHAKHA, 28, SHAKAVARSHA, 1944)	ನಂ. ೨೮೭ No. 287
------------------------	--	--------------------

**DEPARTMENT OF PARLIAMENTARY AFFAIRS AND LEGISLATION SECRETARIAT**  
**NOTIFICATION**

**NO: DPAL 15 SHASANA 2022, BENGALURU, DATED:18.05.2022**

The Karnataka Municipalities (Amendment) Ordinance, 2022 ಇದಕ್ಕೆ 2022ರ ಮೇ ತಿಂಗಳ 17ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2022ರ ಕರ್ನಾಟಕ ಅಧ್ಯಾदेश ಸಂಖ್ಯೆ: 03 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

**KARNATAKA ORDINANCE NO. 03 OF 2022**

**THE KARNATAKA MUNICIPALITIES (AMENDMENT) ORDINANCE, 2022**

(Promulgated by the Governor of Karnataka in the Seventy third year of the Republic of India and first published in the Karnataka Gazette Extra-ordinary on the 18<sup>th</sup> day of May, 2022)

An Ordinance further to amend the Karnataka Municipalities Act, 1964 (Karnataka Act 22 of 1964);

Whereas the Karnataka Legislative Assembly and the Karnataka Legislative Council are not in session and the Governor of Karnataka is satisfied that the circumstances exist which render it necessary for him to take immediate action to promulgate the Ordinance for the purposes hereinafter appearing;

Now, therefore, in exercise of the powers conferred by clause (1) of Article 213 of the Constitution of India, the Governor of Karnataka is pleased to promulgate the following Ordinance, namely:-

**1. Short title and commencement.-** (1) This Ordinance may be called the Karnataka Municipalities (Amendment) Ordinance, 2022.

(2) It shall be deemed to have come into force with effect from the 12<sup>th</sup> day of August, 2021.

**2. Amendment of section 387.-** In the Karnataka Municipalities Act, 1964 (Karnataka Act 22 of 1964), section 387, shall be omitted.

**THAAWARCHAND GEHLOT  
GOVERNOR OF KARNATAKA**

By order and in the name of the  
Governor of Karnataka,

**(G. SRIDHAR)**  
Secretary to Government  
Department of Parliamentary Affairs and  
Legislation.

**ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ**  
**ಅಧಿಸೂಚನೆ**

**ಸಂಖ್ಯೆ: ಸಂವ್ಯಾಜ್ಞಾ 15 ಶಾಸನ 2022, ಬೆಂಗಳೂರು, ದಿನಾಂಕ:18.05.2022**

The Karnataka Official Language Act, 1963 (Karnataka Act 26 of 1963)ರ ಪ್ರಕರಣ 5-ಎ ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ The Karnataka Municipalities (Amendment) Ordinance, 2022 (Karnataka Ordinance 03 of 2022) ನ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

**2022ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 03**

(2022ರ ಮೇ ತಿಂಗಳ 18ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

**ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ಅಧ್ಯಾದೇಶ, 2022**

(ಭಾರತ ಗಣರಾಜ್ಯದ ಎಪ್ಪತ್ತೊರನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2022ರ ಮೇ 18ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಮುನಿಸಿಪಾಲಿಟಿಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 22)ಕ್ಕೆ ತಿದ್ದುಪಡಿ ಮಾಡಲು ಒಂದು ಅಧ್ಯಾದೇಶ.

ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಅಧ್ಯಾದೇಶವನ್ನು ಪ್ರಖ್ಯಾಪಿಸಲು ಶೀಘ್ರ ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಗೊಳಿಸುವಂಥ

ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕದ ಮಾನ್ಯ ರಾಜ್ಯಪಾಲರಿಗೆ  
ಮನದಟ್ಟಾಗಿರುವುದರಿಂದ;

ಆದ್ದರಿಂದ, ಈಗ ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದಲ್ಲಿ  
ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕದ ಮಾನ್ಯ ರಾಜ್ಯಪಾಲರು ಈ ಮುಂದಿನ  
ಅಧ್ಯಾದೇಶವನ್ನು ಪ್ರಖ್ಯಾಪಿಸಿರುತ್ತಾರೆ, ಎಂದರೆ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧ್ಯಾದೇಶವನ್ನು ಕರ್ನಾಟಕ  
ಮುನಿಸಿಪಾಲಿಟಿಗಳ (ತಿದ್ದುಪಡಿ) ಅಧ್ಯಾದೇಶ, 2022 ಎಂದು ಕರೆಯತಕ್ಕದ್ದು.

(2) ಇದು 2021ರ ಆಗಸ್ಟ್ 12ನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.

**2. 387ನೇ ಪ್ರಕರಣದ ತಿದ್ದುಪಡಿ.-** ಕರ್ನಾಟಕ ಮುನಿಸಿಪಾಲಿಟಿಗಳ ಅಧಿನಿಯಮ, 1964  
(1964ರ ಕರ್ನಾಟಕ ಅಧಿನಿಯಮ 22)ರಲ್ಲಿ 387ನೇ ಪ್ರಕರಣವನ್ನು ಬಿಟ್ಟುಬಿಡತಕ್ಕದ್ದು.

The above translation of the Karnataka Municipalities (Amendment)  
Ordinance, 2022 (Karnataka Ordinance 03 of 2022) shall be authoritative text in  
the Kannada language under section 5-A of the Karnataka Official Language Act,  
1963 (Karnataka Act 26 of 1963).

**ಧಾವರ್ಚಂದ್ ಗೆಹ್ಲೋಟ್**  
**ಕರ್ನಾಟಕ ರಾಜ್ಯಪಾಲರು**

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ,

**(ಜಿ. ಶ್ರೀಧರ್)**  
ಸರ್ಕಾರದ ಕಾರ್ಯದರ್ಶಿ  
ಸಂಸದೀಯ ವ್ಯವಹಾರಗಳು ಮತ್ತು ಶಾಸನ  
ರಚನೆ ಇಲಾಖೆ.